

4. ಸಾರ್ವಜನಿಕ ಪ್ರಾಧಿಕಾರಗಳ ಹೊಣೆಗಾರಿಕೆ.-

(1) ಪ್ರತಿಯೊಂದು ಸಾರ್ವಜನಿಕ ಪ್ರಾಧಿಕಾರವು,-

(ಎ) ಈ ಅಧಿನಿಯಮದ ಅಡಿಯಲ್ಲಿ ಮಾಹಿತಿ ಹಕ್ಕಿಗಾಗಿ ಅನುಕೂಲ ಮಾಡಿಕೊಡುವ ರೀತಿಯಲ್ಲಿ ಮತ್ತು ನಮೂನೆಯಲ್ಲಿ ಕ್ರಮಬದ್ಧ ಸೂಚಿಪಟ್ಟಿ ಮತ್ತು ಸೂಚೀಕರಣಗೊಂಡ ಅದರ ಎಲ್ಲಾ ದಾಖಲೆಗಳನ್ನು ನಿರ್ವಹಿಸತಕ್ಕದ್ದು ಮತ್ತು ಸೂಕ್ತ ಸಮಯದೊಳಗಾಗಿ ಮತ್ತು ಸಂಪನ್ಮೂಲಗಳ ಲಭ್ಯತೆಗೊಳಪಟ್ಟು, ಗಣಕೀಕರಣಕ್ಕೆ ಸೂಕ್ತವಾದ ಎಲ್ಲ ದಾಖಲೆಗಳನ್ನು ಗಣಕೀಕರಿಸುವಂತೆ ಮತ್ತು ಅಂತಹ ದಾಖಲೆಗಳು ಸುಲಭವಾಗಿ ದೊರೆಯುವಂತೆ ದೇಶಾದ್ಯಂತ ವಿವಿಧ ಸಿಸ್ಟಂಗಳಲ್ಲಿ ಸಂಪರ್ಕಜಾಲದ ಮೂಲಕ ಸಂಪರ್ಕ ಕಲ್ಪಿಸುವಂತೆ ಮಾಡತಕ್ಕದ್ದು;

(ಬಿ) ಈ ಅಧಿನಿಯಮವನ್ನು ಅಧಿನಿಯಮಿತಿಗೊಳಿಸಿದ ದಿನಾಂಕದಿಂದ ಒಂದುನೂರ ಇಪ್ಪತ್ತು ದಿನಗಳೊಳಗಾಗಿ-

(1) ಅದರ ರಚನೆ, ಕಾರ್ಯಗಳು ಮತ್ತು ಕರ್ತವ್ಯಗಳ ವಿವರಗಳನ್ನು;

(2) ಅದರ ಅಧಿಕಾರಿಗಳ ಮತ್ತು ನೌಕರರ ಅಧಿಕಾರಗಳನ್ನು ಮತ್ತು ಕರ್ತವ್ಯಗಳನ್ನು;

(3) ಮೇಲ್ವಿಚಾರಣೆ ಮತ್ತು ಹೊಣೆಗಾರಿಕೆಯ ಮಾರ್ಗಗಳು ಸೇರಿದಂತೆ ತೀರ್ಮಾನ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಕಾರ್ಯವಿಧಾನವನ್ನು;

(4) ಅದರ ಕಾರ್ಯಗಳ ನಿರ್ವಹಣೆಗೆ ಅದು ರೂಪಿಸಿರುವ ಸೂತ್ರಗಳನ್ನು;

(5) ಅದರ ಕಾರ್ಯಗಳನ್ನು ನೆರವೇರಿಸುವುದಕ್ಕಾಗಿ ಅದು ಹೊಂದಿರುವ ಅಥವಾ ಅದರ ನಿಯಂತ್ರಣದಲ್ಲಿರುವ ಅಥವಾ ಅದರ ಉದ್ಯೋಗಿಗಳು ಬಳಸುವ ನಿಯಮಗಳು, ವಿನಿಯಮಗಳು, ಅನುಸೂಚಿಗಳು, ಕೈಪಿಡಿಗಳು ಮತ್ತು ದಾಖಲೆಗಳನ್ನು;

(6) ಅದು ಹೊಂದಿರುವ ಅಥವಾ ಅದರ ನಿಯಂತ್ರಣದಲ್ಲಿರುವ ದಸ್ತಾವೇಜುಗಳ ಪ್ರವರ್ಗಗಳ ವಿವರಪಟ್ಟಿಯನ್ನು;

(7) ಅದರ ಕಾರ್ಯನೀತಿಯ ರಚನೆ ಅಥವಾ ಅದರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರೊಡನೆ ಸಮಾಲೋಚಿಸಲು ಅಥವಾ ಅವರ ಪ್ರಾತಿನಿಧ್ಯವಿರುವಂತೆ ಮಾಡಲು ಇರುವಂಥ ಯಾವುದೇ ವ್ಯವಸ್ಥೆಯ ವಿವರಗಳನ್ನು;

(8) ಮಂಡಳಿಗಳು, ಪರಿಷತ್ತುಗಳು, ಸಮಿತಿಗಳು ಅಥವಾ ಇತರ ನಿಕಾಯಗಳು ಮತ್ತು ಅದರ ಭಾಗವಾಗಿ ಅಥವಾ ಅದರ ಸಲಹೆಯ ಉದ್ದೇಶಕ್ಕಾಗಿ ರಚಿತವಾದ ಇಬ್ಬರು ಅಥವಾ ಹೆಚ್ಚುವ್ಯಕ್ತಿಗಳನ್ನೊಳಗೊಂಡ ಮಂಡಳಿಗಳ, ಪರಿಷತ್ತುಗಳ, ಸಮಿತಿಗಳ ಮತ್ತು ಇತರ ನಿಕಾಯಗಳ ಸಭೆಗಳು ಸಾರ್ವಜನಿಕರಿಗೆ ಮುಕ್ತವಾಗಿರುತ್ತವೆಯೇ ಅಥವಾ ಅಂತಹ ಸಭೆಗಳ ನಡವಳಿಗಳು ಸಾರ್ವಜನಿಕರಿಗೆ ದೊರೆಯುತ್ತವೆಯೇ ಎಂಬುದರ ವಿವರಪಟ್ಟಿಕೆಯನ್ನು;

(9) ಅದರ ಅಧಿಕಾರಿಗಳ ಮತ್ತು ನೌಕರರ ನಿರ್ದೇಶಿಕೆಯನ್ನು;

(10) ಅದರ ವಿನಿಯಮಗಳಲ್ಲಿ ಉಪಬಂಧಿಸಿರುವಂತೆ ಪರಿಹಾರದ ವ್ಯವಸ್ಥೆಯೂ ಸೇರಿದಂತೆ ಅದರ ಪ್ರತಿಯೊಬ್ಬ ಅಧಿಕಾರಿ ಮತ್ತು ನೌಕರರು ಪಡೆಯುವ ತಿಂಗಳ ಗೌರವಧನವನ್ನು;

(11) ಎಲ್ಲ ಯೋಜನೆಗಳ ವಿವರಗಳನ್ನು ಸೂಚಿಸುವ, ಪ್ರಸ್ತಾವಿತ ವೆಚ್ಚಗಳನ್ನು ಮತ್ತು ಮಾಡಲಾದ ಬಟವಾಡೆಗಳ ವರದಿಯನ್ನು ಸೂಚಿಸಿ; ಅದರ ಪ್ರತಿಯೊಂದು ಏಜೆನ್ಸಿಗೆ ಹಂಚಿಕೆ ಮಾಡಲಾದ ಆಯವ್ಯಯವನ್ನು;

(12) ಹಂಚಿಕೆ ಮಾಡಲಾದ ಮೊಬಲಗನ್ನೊಳಗೊಂಡು, ಸಹಾಯಧನ ಕಾರ್ಯಕ್ರಮಗಳ ಜಾರಿಯವಿಧಾನವನ್ನು ಮತ್ತು ಅಂತಹ ಕಾರ್ಯಕ್ರಮಗಳ ಫಲಾನುಭವಿಗಳ ವಿವರಗಳನ್ನು;

(13) ಅದು ನೀಡಿರುವ ರಿಯಾಯಿತಿಗಳನ್ನು, ಅನುಮತಿ ಪತ್ರಗಳನ್ನು ಅಥವಾ ಅಧಿಕಾರಪತ್ರಗಳನ್ನು ಪಡೆಯುವವರ ವಿವರಗಳನ್ನು;

(14) ಅದರ ಬಳಿ ಲಭ್ಯವಿರುವ ಅಥವಾ ಅದು ಹೊಂದಿರುವ ವಿದ್ಯುನ್ಮಾನ ರೂಪಕ್ಕೆ ಪರಿವರ್ತಿಸಿರುವ, ಮಾಹಿತಿಗೆ ಸಂಬಂಧಿಸಿದ ವಿವರಗಳನ್ನು;

(15) ಸಾರ್ವಜನಿಕ ಉಪಯೋಗಕ್ಕಾಗಿ ಗ್ರಂಥಾಲಯವನ್ನು ಅಥವಾ ವಾಚನಾಲಯವನ್ನು ನಿರ್ವಹಿಸುತ್ತಿದ್ದಲ್ಲಿ ಅದರ ಕೆಲಸದ ಸಮಯವನ್ನೊಳಗೊಂಡಂತೆ ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳ ವಿವರಗಳನ್ನು;

(16) ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಹೆಸರುಗಳು, ಪದನಾಮಗಳು ಮತ್ತು ಇತರ ವಿವರಗಳನ್ನು; ನಿಯಮಿಸಬಹುದಾದಂತಹ ಇತರ ಮಾಹಿತಿಯನ್ನು ಪ್ರಕಟಿಸತಕ್ಕದ್ದು ಮತ್ತು ಆ ತರುವಾಯ ಪ್ರತಿವರ್ಷ ಈ ಪ್ರಕಟಣೆಗಳನ್ನು ಅಂದಿನವರೆಗೆ ಪರಿಷ್ಕರಿಸತಕ್ಕದ್ದು.